



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಮಂಗಳವಾರ, ೨೧, ಜನವರಿ, ೨೦೨೫ (ಮಾಘ ಮಾಸ, ೦೧, ಶಕವರ್ಷ, ೧೯೪೬) BENGALURU, TUESDAY, 21, JANUARY, 2025 (MAGHA MASA, 01, SHAKAVARSHA, 1946)	ನಂ. ೪೫ No. 45
------------------------	---	------------------

**PARLIAMENTARY AFFAIRS AND LEGISLATION SECRETARIAT  
NOTIFICATION  
NO. DPAL 32 SHASHANA 2024, BENGALURU, DATED:21.01.2025**

The Karnataka Legislature (Prevention of Disqualification) (Second Amendment) Bill, 2024 ಇದಕ್ಕೆ 2025 ರ ಜನವರಿ ತಿಂಗಳ 21ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025 ರ ಕರ್ನಾಟಕ ಅಧಿನಿಯಮ ಸಂಖ್ಯೆ:11 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

**KARNATAKA ACT NO.11 OF 2025**

(First Published in the Karnataka Gazette Extra-ordinary on the 21st day of January, 2025)

**THE KARNATAKA LEGISLATURE (PREVENTION OF DISQUALIFICATION)  
(SECOND AMENDMENT) ACT, 2024**

(Received the assent of the Governor on the 21<sup>st</sup> day of January, 2025)

An Act further to amend the Karnataka Legislature (Prevention of Disqualification) Act, 1956.

Whereas it is expedient further to amend the Karnataka Legislature (Prevention of Disqualification) Act, 1956 (Karnataka Act 4 of 1957) for the purposes hereinafter appearing;

Be it enacted by the Karnataka State Legislature in the seventy fifth year of the Republic of India, as follows:-

**1. Short title and commencement.-** (1) This Act may be called the Karnataka Legislature (Prevention of Disqualification) (Second Amendment) Act, 2024.

---

(2) The provisions of clause (i) and (ii) of section 2 shall be deemed to have come into force with effect from 01.06.2023 and 29.12.2023 respectively.

**2. Amendment of section 3.-** In the Karnataka Legislature (Prevention of Disqualification) Act, 1956 (Karnataka Act 4 of 1957), in section 3,-

(i) for clause (e), the following shall be substituted, namely:-

“(e) Office of the Political Secretary-I to the Chief Minister;

(e1) Office of the Political Secretary-II to the Chief Minister.”

(ii) after clause (g), the following shall be inserted , namely:-

“(h) Office of the Financial Advisor to the Chief Minister;

(i) Office of Advisor (Policy and Planning) to the Chief Minister;  
and

(j) Office of the Deputy Chairman to the Karnataka State Policy  
and Planning Commission”.

By Order and in the name of  
**the Governor of Karnataka,**

**G. Sridhar**

Secretary to Government  
Department of Parliamentary Affairs  
and Legislation

## ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

### ಅಧಿಸೂಚನೆ

**ಸಂಖ್ಯೆ: ಸಂವ್ಯಶಾಇ 32 ಶಾಸನ 2024, ಬೆಂಗಳೂರು, ದಿನಾಂಕ:21.01.2025**

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 (2023 ರ ಕರ್ನಾಟಕ ಅಧಿನಿಯಮ ಸಂಖ್ಯೆ: 13) ರ ಪ್ರಕರಣ 6 ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Legislature (Prevention of Disqualification) (Second Amendment) Act, 2024 (Karnataka Act No 11 of 2025) ನ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

### **2025ರ ಕರ್ನಾಟಕ ಅಧಿನಿಯಮ ಸಂಖ್ಯೆ: 11**

(2025 ರ ಜನವರಿ ತಿಂಗಳ 21ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

### **ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ಎರಡನೇ ತಿದ್ದುಪಡಿ) ಅಧಿನಿಯಮ, 2024**

(2025 ರ ಜನವರಿ ತಿಂಗಳ 21ನೇ ದಿನಾಂಕದಂದು ರಾಜ್ಯ ಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) ಅಧಿನಿಯಮ, 1956ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡು ಬರುವ ಉದ್ದೇಶಗಳಿಗಾಗಿ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) ಅಧಿನಿಯಮ, 1956ನ್ನು (1957ರ ಕರ್ನಾಟಕ ಅಧಿನಿಯಮ 4) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು, ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧಿನಿಯಮವನ್ನು ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ಎರಡನೇ ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯತಕ್ಕದ್ದು.

(2) 2ನೇ ಪ್ರಕರಣದ (i) ಮತ್ತು (ii)ನೇ ಖಂಡದ ಉಪಬಂಧಗಳು 01.06.2023 ಮತ್ತು 29.12.2023 ರಿಂದ ಅನುಕ್ರಮವಾಗಿ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.

**2. ಪ್ರಕರಣ 3ರ ತಿದ್ದುಪಡಿ.-** ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 4)ರ 3ನೇ ಪ್ರಕರಣದಲ್ಲಿ,-

(i) (ಇ) ಖಂಡದ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಇ) ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ-I ಹುದ್ದೆ;

(ಇ1) ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ- II ಹುದ್ದೆ;"

(ii) (ಜಿ) ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

“(ಎಚ್) ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರ ಹುದ್ದೆ ;

(ಐ) ಮುಖ್ಯಮಂತ್ರಿಗಳ ಸಲಹೆಗಾರರು (ನೀತಿ ಮತ್ತು ಯೋಜನೆ) ಹುದ್ದೆ; ಮತ್ತು

(ಜೆ) ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರ ಹುದ್ದೆ”

The above translation of the Karnataka Legislature (Prevention of Disqualification) (Second Amendment) Act, 2024 (Karnataka Act No 11 of 2025) shall be an authoritative text in Kannada language under section 6 of the Kannada Language Comprehensive Development Act, 2022 (Karnataka Act No. 13 of 2023).

**ಧಾವರ್ಚಂದ್ ಗೆಹ್ಲೋಟ್**  
**ಕರ್ನಾಟಕದ ರಾಜ್ಯಪಾಲರು**

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ,

**ಜಿ. ಶ್ರೀಧರ್**  
ಸರ್ಕಾರದ ಕಾರ್ಯದರ್ಶಿ  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ.